



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 30 | ಸಂಚಿಕೆ : 37 | ಡಿಸೆಂಬರ್ 20, 2023 | ಬುಧವಾರ | ಪುಟಗಳು : 8 | ಬೆಲೆ : 2/-

ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ : ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ : ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಹಕಾರ ಬ್ಯಾಂಕುಗಳಲ್ಲಿರುವ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಚಳಿಗಾಲ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತು ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಈ ಬಾರಿ ರಾಜ್ಯದಲ್ಲಿ ಎದುರಾಗಿರುವ ಬರಗಾಲದ ಹಿನ್ನೆಲೆಯಲ್ಲಿ ರೈತರು ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದರು.

ಬಡ್ಡಿ ಒಟ್ಟು 300 ಕೋಟಿಯಷ್ಟು ಇರಬಹುದು. ಅದನ್ನು ಮನ್ನಾ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು. ಇನ್ನು ಬಳ್ಳಾರಿ, ರಾಯಚೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಶ್ರೀ ಸಿದ್ದರಾಮಯ್ಯ ಘೋಷಿಸಿದರು.

ಈ ಹಿಂದೆ ಸಿದ್ದರಾಮಯ್ಯ ಅವರು ಮೊದಲು ಮುಖ್ಯಮಂತ್ರಿಯಾಗಿದ್ದಾಗ ರೂ. 50 ಸಾವಿರದವರೆಗೆ ಸಾಲ ಮನ್ನಾ ಹಾಗೂ ಸಮ್ಮಿಶ್ರ ಸರ್ಕಾರದ ಅವಧಿಯ ರೂ.1 ಲಕ್ಷದವರೆಗಿನ ಸಾಲಮನ್ನಾ ಮಾಡಿದ್ದರು. ರೈತರ ಬಡ್ಡಿ ಮನ್ನಾ ಘೋಷಣೆಗೆ ಮಾಜಿ ಸಹಕಾರ ಸಚಿವ ಶಾಸಕ ಶ್ರೀ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.



ಜನವರಿಯಲ್ಲಿ ಬ್ಯಾಂಕುಗಳೊಂದಿಗೆ ಸಂಸದೀಯ ಸಮಿತಿ ಸಭೆ; ಮತ್ತೆ ಮುನ್ನೆಲೆಗೆ ಬಂದ ವಿಲೀನ ವಿಚಾರ

ನವದೆಹಲಿ : ಬ್ಯಾಂಕಿಂಗ್ ಕಾನೂನುಗಳು ಸೇರಿದಂತೆ ಇತರ ಕಾನೂನು, ವಿಲೀನಗಳು ಮತ್ತು ಸ್ಟಾಫಿನಗಳ ಕುರಿತಂತೆ ಸಂಸದೀಯ ಸಮಿತಿಯು ಮುಂದಿನ ತಿಂಗಳು ನಾಲ್ಕು ಸಾರ್ವಜನಿಕ ವಲಯದ ಬ್ಯಾಂಕುಗಳೊಂದಿಗೆ ಚರ್ಚೆ ನಡೆಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ಸಾರ್ವಜನಿಕ ವಲಯದ ವಿಮಾ ಕಂಪನಿಗಳೊಂದಿಗೆ ಅವುಗಳ ಕಾರ್ಯನಿರ್ವಹಣೆ ಮತ್ತು ದೇಶದ ವಿಮಾ ಕಾನೂನುಗಳ ಬಗ್ಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುವುದು ಎಂದು ಸರ್ಕಾರಿ ದಾಖಲೆಯನ್ನು ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

ಜನವರಿ 2, 2024ರಂದು ಯುಕೋ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರತಿನಿಧಿಗಳೊಂದಿಗೆ ಮತ್ತು ಜನವರಿ 6, 2024ರಂದು ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಬ್ಯಾಂಕ್ ಆಫ್ ಇಂಡಿಯಾ ನಡುವೆ ಮುಂಬೈ ಮತ್ತು ಗೋವಾಗಳಲ್ಲಿ ಅನೌಪಚಾರಿಕ ಚರ್ಚೆ ನಡೆಯಲಿದೆ.



ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ, ಜೀವ ವಿಮಾ ನಿಗಮ, ಎಸ್‌ಬಿಐ ಲೈಫ್ ಇನ್ಶೂರೆನ್ಸ್, ನ್ಯಾಷನಲ್ ಇನ್ಶೂರೆನ್ಸ್ ಕಂಪನಿ, 2ನೇ ಪುಟಕ್ಕೆ...



ರಾಜ್ಯದ ಸ್ವಂತ ತೆರಿಗೆ ಆದಾಯ
ಶೇ.15ರಷ್ಟು ಹೆಚ್ಚಳ : ವಾಣಿಜ್ಯ ತೆರಿಗೆ
ಸಂಗ್ರಹ ರೂ. 44,831 ಕೋಟಿಗೆ ಏರಿಕೆ



ದಿನಾಂಕ: 10.01.2024 ರಂದು
ಒಂದು ದಿನದ ರಾಜ್ಯಮಟ್ಟದ
ವಿಚಾರ ಸಂಕರಣ



ನಿಮ್ಮ ಪ್ರಶ್ನೆ
ನಮ್ಮ ಉತ್ತರ

ಸಂಪಾದಕೀಯ

ಅತೀಯ ಸಹಕಾರಿಗಳೇ...



ದೇಶ ಅಭಿವೃದ್ಧಿಯ ಪಥದತ್ತ ಸಾಗಬೇಕಿದ್ದರೆ,

ಆರ್ಥಿಕವಾಗಿ ಹಿಂದುಳಿದವರು

ಸಬಲೀಕರಣಗೊಳ್ಳಬೇಕಿದೆ

ದೇಶದ ನೂರು ಕೋಟಿಗೂ ಮಿಗಿಲಾದ ಜನಸಂಖ್ಯೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆಯೇ ಹೆಚ್ಚು ಅವರುಗಳ ಬಳಿ ಸಂಪತ್ತನ್ನುವುದು ಶೂನ್ಯವಾದರೆ, ಕೆಲವೇ ಕೆಲ ಕೋಟ್ಯಾಧಿಪತಿಗಳ ಬಳಿ ಇರುವ ಸಂಪತ್ತು ಅಪಾರ. ಬಡ ವರ್ಗದವರ, ಕಾರ್ಮಿಕರ ದುಡುಮೆಯಿಂದಲೇ ಸಂಪತ್ತು ಬೆಳೆಯುತ್ತದೆಯಾದರೂ, ಅದು ಸೇರುವುದು ಸಿರಿವಂತರ ಬಳಿ. ಒಂದು ವರ್ಷದಲ್ಲಿ ಕಂಪನಿಯ ಉನ್ನತಾಧಿಕಾರಿಗಳ ಸುಖ ಸಂಬಳ, ಕಾರ್ಮಿಕನೊಬ್ಬರ ಸುಖ ಸಂಬಳ 22 ವರ್ಷಗಳೇ ಬೇಕಾಗುತ್ತದೆ ಎಂದು ವರದಿಯೊಂದು ತಿಳಿಸುತ್ತದೆ.

ಇದರರ್ಥ; ದೇಶದ ಶೇ.70ರಷ್ಟು ಜನಸಂಖ್ಯೆಯ ಸಂಪತ್ತಿನ ನಾಲ್ಕು ಪಟ್ಟು ಹೆಚ್ಚು ಸಂಪತ್ತನ್ನು ಶೇ.1ರಷ್ಟು ಜನರ ಬಳಿ ಇದೆ ಎಂದಾಗುತ್ತದೆ. ಸಂಶೋಧನಾ ವರದಿಯೊಂದರ ಪ್ರಕಾರ, ಪ್ರತಿ ವರ್ಷ ಕೇಂದ್ರ ಸರ್ಕಾರ ಅಂದಾಜು ರೂ.30ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡುತ್ತದೆ. ಕೇಂದ್ರ ಸರ್ಕಾರ ಮಂಡಿಸುವ ಬಜೆಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಸಂಪತ್ತು ದೇಶದ ಕೇವಲ 63 ಕೋಟ್ಯಾಧಿಪತಿಗಳ ಬಳಿ ಇದೆ.

ಪ್ರತಿ ವರ್ಷವೂ ಸಿರಿವಂತ ಉದ್ಯಮಿಗಳು ತಮ್ಮ ವಹಿವಾಟು ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇರುತ್ತಾರೆ ಮತ್ತು ಆ ಮೂಲಕ ಆದಾಯವನ್ನು ಹಲವು ಪಟ್ಟು ಹೆಚ್ಚಿಸಿಕೊಳ್ಳುತ್ತಾರೆ. ಆದರೆ, ಅವರ ಉದ್ಯಮಗಳಲ್ಲಿ, ಕೈಗಾರಿಕೆಗಳಲ್ಲಿ ದುಡಿಯುವ ನೌಕರರು, ಕಾರ್ಮಿಕರು ಬಡವರಾಗಿಯೇ ಉಳಿಯುತ್ತಿದ್ದಾರೆ, ಇದರರ್ಥ ಅವರು ತಮ್ಮ ದುಡಿಮೆಗೆ ತಕ್ಕ ಫಲವನ್ನು ಪಡೆಯುತ್ತಿಲ್ಲ ಎಂದಾಗುತ್ತದೆ ಅಲ್ಲವೇ? ದೇಶದ ಆರ್ಥಿಕತೆಗೆ ಸರಿಸುಮಾರು ರೂ.71 ಲಕ್ಷ ಕೋಟಿಗೂ ಅಧಿಕ ಕೊಡುಗೆ ಅಸಂಘಟಿತ ವಲಯದಲ್ಲಿ ದುಡಿಯುವ ಜನರಿಂದ, ಮಹಿಳೆಯರಿಂದ ಬರುತ್ತದೆ. ಆದರೆ, ಇಡೀ ಸಂಸಾರ ನಿಭಾಯಿಸುವ ಅವರ ಬಳಿ ನಾಳಿನ ತುತ್ತು ಅನ್ನಕ್ಕೂ ಗತಿಯಿರುವುದಿಲ್ಲ. ಇದು ವಿಪರ್ಯಾಸವಲ್ಲವೇ. ಇದನ್ನು ಸ್ವಲ್ಪ ಮಟ್ಟಿಗಾದರೂ, ಸರಿ ಪಡಿಸಬೇಕಲ್ಲವೇ? ಈ ರೀತಿಯಾಗಿ ಜನರ ನಡುವಿನ ಸಂಪತ್ತಿನ ಅಂತರ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಹೋದಲ್ಲಿ, ಮುಂದಿನ ದಿನಗಳಲ್ಲಿ ಇದಕ್ಕೆ ಬಾರಿ ಬೆಲೆ ತೆರಬೇಕಾಗುತ್ತದೆಯಾದ್ದರಿಂದ ಆ ಬಗ್ಗೆ ತೀವ್ರ ಚಿಂತನೆ ನಡೆಸುವ ಅಗತ್ಯವಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಅಸಮಾನತೆ ನಿವಾರಿಸಲು, ಆರ್ಥಿಕ ಅಬಲ ವರ್ಗದ ಜನರ ಸ್ಥಿತಿ ಉತ್ತಮ ಪಡಿಸುವ ಸಲುವಾಗಿಯೇ ಅನೇಕ ಯೋಜನೆಗಳನ್ನು ರೂಪಿಸುತ್ತಲೇ ಬಂದಿದೆಯಾದರೂ, ಈ ಅಪಾರ ಅಂತರ ಸೃಷ್ಟಿಯಾಗುತ್ತಿರುವುದು ಆತಂಕಕಾರಿಯಾಗಿ ಕಾಣುತ್ತಿದೆ. ನಿಜ, ಯೋಜನೆಗಳನ್ನು ರೂಪಿಸುವುದು, ಅನುದಾನ ನೀಡುವುದು ಸರ್ಕಾರಗಳ ಕೆಲಸವಾದರೆ, ಅದನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕಾದದ್ದು, ಆಡಳಿತ ಯಂತ್ರದ ಕೆಲಸ.

ಇದನ್ನು ಸರಿಪಡಿಸಬೇಕಿದ್ದಲ್ಲಿ, ಆಡಳಿತ ಯಂತ್ರ ಹೆಚ್ಚು ಸಂವೇದನಾಶೀಲವಾಗಬೇಕಿದೆ ಹಾಗೂ ಕ್ರಿಯಾಶೀಲಗೊಳ್ಳುವ, ಅಗತ್ಯವಿದೆ. ಇಲ್ಲದಿದ್ದಲ್ಲಿ, ಆರ್ಥಿಕವಾಗಿ ಹಿಂದುಳಿದವರು ಸಬಲೀಕರಣಗೊಳ್ಳದೇ, ದೇಶ ಅಭಿವೃದ್ಧಿಯ ಪಥದತ್ತ ಸಾಗಲು ಸಾಧ್ಯವಾಗದು ಎನ್ನುವುದನ್ನು ನೆನಪಿಡಬೇಕು. ಈ ಆರ್ಥಿಕ ಅಸಮಾನತೆ ನಿವಾರಣೆಯೇ ಅಲ್ಲವೇ ನಮ್ಮ ಸಹಕಾರ ಕ್ಷೇತ್ರದ ಮೂಲಮಂತ್ರ ಎನ್ನುವುದು ಸಹಕಾರಿಗಳಾದ ನಮಗೆ ಹೆಮ್ಮೆಯ ವಿಷಯ.

» ಎಚ್.ಕೆ. ಪಾಟೀಲ

...1ನೇ ಪುಟದಿಂದ

ಓರಿಯಂಟಲ್ ಇನ್ಸೂರೆನ್ಸ್ ಮತ್ತು ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಗಳೊಂದಿಗೆ ಜನವರಿ 2ರಂದು ಸಭೆ ನಡೆಸಲು ಉದ್ದೇಶಿಸಲಾಗಿದೆ.

ಇದಲ್ಲದೆ ಆರ್‌ಬಿಐನ ಕಾರ್ಯನಿರ್ವಹಣೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ನಿಯಂತ್ರಿಸುವ ಕಾನೂನಿನ ಬಗ್ಗೆ ಸಭೆಯಲ್ಲಿ ಅನೌಪಚಾರಿಕ ಚರ್ಚೆಗಳು ನಡೆಯಲಿವೆ. ಈ ಮಾಹಿತಿಯನ್ನೊಳಗೊಂಡ ದಾಖಲೆಯು ಸಾರ್ವಜನಿಕ ವಲಯದ ಬ್ಯಾಂಕುಗಳ ಸಂಭಾವ್ಯ ವಿಲೀನದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ. ಆದಾಗ್ಯೂ ಈ ಚರ್ಚೆಗಳು ಅಧೀನ ಶಾಸನದ ಸಂಸದೀಯ ಸಮಿತಿಯ ವಾಡಿಕೆಯ ಅಭ್ಯಾಸದ ಭಾಗವಾಗಿವೆ ಮತ್ತು ವಿಲೀನದ ವಿಷಯಕ್ಕೆ ಸಂಬಂಧಿಸಿಲ್ಲ ಎಂದು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

2017ರಲ್ಲಿ (ಎಸ್‌ಬಿಐ) ತನ್ನ ಐದು ಅಂಗಸಂಸ್ಥೆ ಬ್ಯಾಂಕುಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ಸಂಪುಟ ಅನುಮೋದನೆ ನೀಡಿತು. ನಂತರ 2019ರಲ್ಲಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2017 ರಲ್ಲಿ ಅಸ್ತಿತ್ವದಲ್ಲಿದ್ದ 27 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸಿ ಅವುಗಳ ಸಂಖ್ಯೆಯನ್ನು ಅರ್ಧದಷ್ಟು ಮಾಡಲಾಗುವುದು ಎಂದು ಘೋಷಿಸಿದ್ದರು. ಅದೇ ವರ್ಷ, ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾಗಳ ವಿಲೀನಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿತು.

ಮಾರ್ಚ್ 4, 2020ರಂದು, ಸರ್ಕಾರವು ಸಾರ್ವಜನಿಕ ವಲಯದ ಬ್ಯಾಂಕ್‌ಗಳ 'ಮೆಗಾ ವಿಲೀನ'ಕ್ಕೆ ಹಸಿರು ನಿಶಾನೆ ತೋರಿತು. ಇದು ಏಪ್ರಿಲ್ 1, 2020ರಿಂದ ಜಾರಿಗೆ ಬಂದಿತ್ತು. ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ (ಒಬಿಸಿ) ಮತ್ತು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ, ಸಿಂಡಿಕೇಟ್ ಬ್ಯಾಂಕ್ ಅನ್ನು ಕೆನರಾ ಬ್ಯಾಂಕ್‌ನಲ್ಲಿ, ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಅನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮತ್ತು ಅಲಹಾಬಾದ್ ಬ್ಯಾಂಕ್ ಅನ್ನು ಇಂಡಿಯನ್ ಬ್ಯಾಂಕ್‌ನಲ್ಲಿ ವಿಲೀನಗೊಳಿಸಲಾಗಿತ್ತು.

ರಾಜ್ಯದ ಸ್ವಂತ ತೆರಿಗೆ ಆದಾಯ ಶೇ.15ರಷ್ಟು ಹೆಚ್ಚಳ : ವಾಣಿಜ್ಯ ತೆರಿಗೆ ಸಂಗ್ರಹ ರೂ. 44,831 ಕೋಟಿಗೆ ಏರಿಕೆ

ಬೆಳಗಾವಿ : 2023ರ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ರಾಜ್ಯದ ಸ್ವಂತ ತೆರಿಗೆ ಆದಾಯ (SOTR) ಕಳೆದ ಆರ್ಥಿಕ ವರ್ಷದ ಮೊದಲಾರ್ಧಕ್ಕೆ ಹೋಲಿಸಿದರೆ ಶೇಕಡಾ 15 ರಷ್ಟು ಹೆಚ್ಚಾಗಿದೆ. ಆದಾಗ್ಯೂ, ಸೆಪ್ಟೆಂಬರ್ 2023 ರವರೆಗಿನ ರಾಜ್ಯದ ಸ್ವಂತ ಆದಾಯ ತೆರಿಗೆ ಸಂಗ್ರಹವು 76,885 ಕೋಟಿ ರೂಪಾಯಿಗಳಷ್ಟಿದೆ. ಇದು ಆರ್ಥಿಕ ವರ್ಷ 2024ರಲ್ಲಿ 1,73,303 ಕೋಟಿಗಳ ಬಜೆಟ್ ಅಂದಾಜಿನ 44 ಪ್ರತಿಶತದಷ್ಟಿದೆ.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮಂಡಿಸಲಾದ ರಾಜ್ಯದ ಹಣಕಾಸು ವರ್ಷದ ಮಧ್ಯಂತರ ಪರಿಶೀಲನೆಯ ಪ್ರಕಾರ, ಜಿಎಸ್‌ಟಿ ಪರಿಹಾರವನ್ನು ಹೊರತುಪಡಿಸಿ ವಾಣಿಜ್ಯ ತೆರಿಗೆ ಸಂಗ್ರಹವು 44,831 ಕೋಟಿ ರೂಪಾಯಿಗಳಾಗಿದ್ದು, ಇದು ಬಜೆಟ್ ಅಂದಾಜಿನ ಶೇಕಡಾ 45ರಷ್ಟಾಗಿದೆ. ರಾಜ್ಯದ ಅಬಕಾರಿ ಸಂಗ್ರಹ 16,611 ಕೋಟಿ ರೂಪಾಯಿ, ಮುದ್ರಾಂಕ ಮತ್ತು ನೋಂದಣಿ ಶುಲ್ಕ 9,344 ಕೋಟಿ ರೂಪಾಯಿಗಳಾಗಿದ್ದು, ಮೋಟಾರು ವಾಹನ ತೆರಿಗೆ 5,244 ಕೋಟಿ ರೂಪಾಯಿಗಳು ಹಾಗೂ ಇತರೆ ಸಂಗ್ರಹ 855 ಕೋಟಿ ರೂಪಾಯಿಗಳಾಗಿದೆ.

ಆರ್ಥಿಕ ವರ್ಷ 2024ರ ಮೊದಲಾರ್ಧದಲ್ಲಿ, ಒಟ್ಟು ಜಿಎಸ್‌ಟಿ ಆದಾಯವು 33,818 ಕೋಟಿ ರೂಪಾಯಿಯಾಗಿದೆ, ಹಿಂದಿನ ವರ್ಷದ ಇದೇ ಅವಧಿಯಲ್ಲಿ ಸಂಗ್ರಹಿಸಲಾದ 28,656 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ, ಅಕ್ಟೋಬರ್‌ನಲ್ಲಿ ರಾಜ್ಯಕ್ಕೆ 1,191 ಕೋಟಿ ರೂಪಾಯಿ ಜಿಎಸ್‌ಟಿ ಪರಿಹಾರ ಸಿಕ್ಕಿದೆ. ಆದಾಗ್ಯೂ, ಆದಾಯವಲ್ಲದವುಗಳು ಗಣಿಗಾರಿಕೆ, ಬಡ್ಡಿ ಮತ್ತು ಇತರ ರಸೀದಿಗಳು ಸೇರಿ 6,519 ಕೋಟಿ ರೂಪಾಯಿಗಳಷ್ಟಾಗಿದೆ. ಇದು ಬಜೆಟ್ ಅಂದಾಜು 12,500 ಕೋಟಿ ರೂಪಾಯಿಗಳ ಶೇಕಡಾ 52ರಷ್ಟಾಗಿದೆ.

ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರವು 15 ನೇ ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರ ಅಂದಾಜು 37,252 ಕೋಟಿ ರೂಪಾಯಿಗಳ ವಿರುದ್ಧ 16,610 ಕೋಟಿ ರೂಪಾಯಿ ನೀಡಿದೆ. ಭಾರತ ಸರ್ಕಾರದಿಂದ ಅನುದಾನ ಮತ್ತು ಕೊಡುಗೆಯ ಸ್ವೀಕೃತಿಗಳು 13,005 ಕೋಟಿ ರೂಪಾಯಿಗಳಾಗಿದ್ದು, ಈ ಪೈಕಿ ಕರ್ನಾಟಕಕ್ಕೆ 5,179 ಕೋಟಿ ರೂಪಾಯಿ ಸಿಕ್ಕಿದೆ. ಅದು ಬಜೆಟ್ ಅಂದಾಜಿನ ಶೇಕಡಾ 40ರಷ್ಟು ಬಂದಿದೆ.

ಆರ್ಥಿಕ ವರ್ಷ 2024ರ ಮೊದಲ ಆರು ತಿಂಗಳ ಆದಾಯ ವೆಚ್ಚವು



98,070 ಕೋಟಿ ರೂಪಾಯಿಗಳಾಗಿದ್ದು, ಇದು ಬಜೆಟ್ ಅಂದಾಜಿನ ಶೇಕಡಾ 39ರಷ್ಟಾಗಿದೆ. ಕಳೆದ ವರ್ಷದ ಮೊದಲಾರ್ಧಕ್ಕೆ ಹೋಲಿಸಿದರೆ ಆದಾಯ ವೆಚ್ಚದಲ್ಲಿ ಶೇ.13 ರಷ್ಟು ಬೆಳವಣಿಗೆ ಕಂಡುಬಂದಿದೆ. ಆದಾಯ ವೆಚ್ಚದ ಬಡ್ಡಿ ಪಾವತಿ 13,739 ಕೋಟಿ ರೂಪಾಯಿಗಳು. ಆದರೆ ರಾಜ್ಯದ ಬಂಡವಾಳ ವೆಚ್ಚವು 10,292 ಕೋಟಿ ರೂಪಾಯಿಗಳಷ್ಟಿದೆ, ಇದು ಬಜೆಟ್ ಅಂದಾಜಿನ ಶೇಕಡಾ 19ರಷ್ಟಾಗಿದೆ. ಸಾರ್ವಜನಿಕ ಸಾಲ ಸೇರಿದಂತೆ ಒಟ್ಟು ವೆಚ್ಚವು ಸೆಪ್ಟೆಂಬರ್ 2023 ರವರೆಗೆ 1,13,716 ಕೋಟಿ ರೂಪಾಯಿಗಳಾಗಿದೆ.

ಕರ್ನಾಟಕ ವಿಶ್ವೀಯ ಹೊಣೆಗಾರಿಕೆ ಕಾಯಿದೆಯ ಪ್ರಕಾರ, ವಿಶ್ವೀಯ ಕೊರತೆಯು ಜಿಎಸ್‌ಟಿಯ ಶೇಕಡಾ 3 ರೊಳಗೆ ಇರಬೇಕು, ಆದರೆ ರಾಜ್ಯದ ಕೊರತೆಯು ಜಿಎಸ್‌ಟಿಯ ಶೇಕಡಾ 2.6 ಎಂದು ಅಂದಾಜಿಸಲಾಗಿದೆ, ಇದು ಆರ್ಥಿಕ ವರ್ಷ 2024ಕ್ಕೆ 66,646 ರೂಪಾಯಿಗಳಾಗಿದೆ. ಮೊದಲಾರ್ಧದಲ್ಲಿ ರಾಜ್ಯದ ವಿಶ್ವೀಯ ಕೊರತೆ 3,119 ಕೋಟಿ ರೂಪಾಯಿಗಳಾಗಿದೆ.

ಬಜೆಟ್ ಅಂದಾಜಿನ ಪ್ರಕಾರ ಜಿಎಸ್‌ಟಿಗೆ ಒಟ್ಟು ಬಾಕಿಯಿರುವ ಹೊಣೆಗಾರಿಕೆಗಳು (TOL) ಶೇಕಡಾ 22.3, ಇದು ಕೆಎಫ್‌ಆರ್ ಕಾಯಿದೆಯ ಅಡಿಯಲ್ಲಿ ಕಡ್ಡಾಯಗೊಳಿಸಲಾದ ಶೇಕಡಾ 25ರ ಮಿತಿಯಲ್ಲಿದೆ. ಆರ್ಥಿಕ ವರ್ಷ 2024ರಲ್ಲಿ 5,71,665 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ, ರಾಜ್ಯದ ಟಿಬಿಎಲ್ ಆರ್ಥಿಕ ವರ್ಷ 2023ರಲ್ಲಿ 5,22,847 ಕೋಟಿ ರೂಪಾಯಿಗಳಾಗಿದೆ. ರಾಜ್ಯವು ವರ್ಷದ ಮೊದಲಾರ್ಧದಲ್ಲಿ ಮುಕ್ತ ಮಾರುಕಟ್ಟೆಯಿಂದ ಯಾವುದೇ ಸಾಲವನ್ನು ಪಡೆದಿಲ್ಲ. ಆದರೆ ಬಜೆಟ್ ಒಟ್ಟು ಸಾಲವು 78,353 ಕೋಟಿ ರೂಪಾಯಿಗಳಾಗಿದೆ.

2024ನೇ ಸಾಲಿನ ಕ್ಯಾಲೆಂಡರ್

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಲಿ., ಗಾಂಧಿ ಚೌಕ ವತಿಯಿಂದ 2024ನೇ ಸಾಲಿನ ಕ್ಯಾಲೆಂಡರ್ ಅನ್ನು ಆಡಳಿತ ಮಂಡಳಿ ಸದಸ್ಯರು ಬಿಡುಗಡೆ ಮಾಡಿದರು ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಪಿ.ರಾಜೇಶ್ವರಿ, ಉಪಾಧ್ಯಕ್ಷರಾದ ಹೆಚ್. ಹರೀಶ್‌ಕುಮಾರ್, ನಿರ್ದೇಶಕರುಗಳಾದ ಆರ್. ರವಿಕುಮಾರ್ (ರಾಜಕೀಯ), ಜೆ. ಯೋಗೇಶ್‌ಕೆ. ಉಮಾಶಂಕರ್, ಎಸ್. ಸೋಮಣ್ಣ, ಎಸ್. ಅರವಿಂದ, ಎ. ಮಂಜಪ್ಪ, ಎಂ. ರಾಮಕೃಷ್ಣ, ಸಿ.ರೇವಣ್ಣ, ಆರ್. ರವಿಕುಮಾರ್ ಹಾಗೂ ವೃತ್ತಿಪರ ನಿರ್ದೇಶಕರಾದ ಸಿ. ಎಸ್. ರಾಮಕೃಷ್ಣಯ್ಯ ಮತ್ತು ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ. ಹರ್ಷಿತ್‌ಗೌಡ ಉಪಸ್ಥಿತರಿದ್ದರು.



**ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಮಾಹಿತಿ ತಂತ್ರಜ್ಞಾನ ವಿಷಯವಾಗಿ
ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರು/
ಮುಖ್ಯಕಾರ್ಯನಿರ್ವಹಣಾಧಿಕಾರಿ/ ಮಾಹಿತಿ ತಂತ್ರಜ್ಞಾನ ಅಧಿಕಾರಿಗಳಿಗೆ
ದಿನಾಂಕ: 10.01.2024 ರಂದು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ**

ಆಧುನಿಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನಗಳು ದಿನನಿತ್ಯ ಹೊರಬರುತ್ತಿದ್ದು, ಅದಕ್ಕೆ ಅನುಗುಣವಾಗಿ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಅವುಗಳನ್ನು ಅಳವಡಿಸಿಕೊಂಡು ತಮ್ಮ ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ: 10.01.2024ರಂದು CREST infomedia ಸಂಸ್ಥೆಯೊಂದಿಗೆ ಮಹಾಮಂಡಳವು ಬೆಂಗಳೂರಿನ “The Hotel Capitol” No. 3, Raj Bhavan Road, Vasanth Nagar, Bangalore - 560001. ಇಲ್ಲಿ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ.

ಈ ವಿಚಾರ ಸಂಕಿರಣದಲ್ಲಿ ಆಧುನಿಕ ಬ್ಯಾಂಕಿಂಗ್ ವಿಷಯಗಳ ಕುರಿತು ಉಪನ್ಯಾಸ ನೀಡಿ, ಚರ್ಚಿಸಲಾಗುವುದು. ಈ ವಿಚಾರ ಸಂಕಿರಣದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು/ಮುಖ್ಯಕಾರ್ಯನಿರ್ವಹಣಾಧಿಕಾರಿ/ಮಾಹಿತಿ ತಂತ್ರಜ್ಞಾನ ಅಧಿಕಾರಿಗಳಿಗೆ (I.T. Head) ಸೇರಿ ಒಂದು ಬ್ಯಾಂಕಿನಿಂದ

ಮೂವರು ಪ್ರತಿನಿಧಿಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಸದರಿ ವಿಚಾರ ಸಂಕಿರಣವನ್ನು ದಿನಾಂಕ : 10.01.2024 ರಂದು ಬೆಳಿಗ್ಗೆ 08.30ಗಂಟೆಗೆ ಉಪಹಾರ ಮತ್ತು ನೋಂದಣಿಯೊಂದಿಗೆ ಪ್ರಾರಂಭಿಸಲಾಗುವುದು.

ಈ ವಿಚಾರ ಸಂಕಿರಣದಲ್ಲಿ ಭಾಗವಹಿಸುವ ಪ್ರತಿನಿಧಿಗಳು ದಿನಾಂಕ : 04.01.2024 ರೊಳಗಾಗಿ ಮಹಾಮಂಡಳದ ಇ-ಮೇಲ್ ವಿಳಾಸ : kscub-fed@gmail.comಗೆ ಕಳುಹಿಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೇರವಾಗಿ ಬಂದ ಪ್ರತಿನಿಧಿಗಳಿಗೆ ಪ್ರವೇಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಅಧಿಕಾರಿಗಳಾದ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬಹುದಾಗಿದೆ.

ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಭೇಟಿ



ತುಮಕೂರು : ವೈಶ್ಯ ಕೋ-ಆಪರೇಟಿವ್ ಬ್ಯಾಂಕಿಗೆ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತುಮಕೂರು: ತುಮಕೂರು

ಗ್ರೇನ್ ಮರ್ಚೆಂಟ್ಸ್

ಕೋ-ಆಪರೇಟಿವ್ ಬ್ಯಾಂಕಿಗೆ ಮಹಾಮಂಡಳದ

ಮುಖ್ಯಕಾರ್ಯನಿರ್ವಹಣಾಧಿಕಾರಿ

ಶ್ರೀ ಪುಂಡಲೀಕ ಎನ್. ಕೇರೂರೆಯವರು

ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ

ಬ್ಯಾಂಕಿನ ಅಧ್ಯಕ್ಷರು ಹಾಗೂ ಬ್ಯಾಂಕಿನ ಸಿಬ್ಬಂದಿ

ವರ್ಗದವರು ಉಪಸ್ಥಿತರಿದ್ದರು.



» ಬ್ಯಾಂಕಿಂಗ್ ನ್ಯೂಸ್



ತುಮಕೂರು: ಶ್ರೀ ಸಿದ್ದರಾಮೇಶ್ವರ ಸಹಕಾರ ಬ್ಯಾಂಕಿಗೆ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತುಮಕೂರು: ಶ್ರೀ ಪಾರ್ಶ್ವನಾಥ ಸಹಕಾರ ಬ್ಯಾಂಕಿಗೆ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



ಯುಪಿಐ ಸ್ವಯಂಚಾಲಿತ ಪಾವತಿ ಮಿತಿ 1 ಲಕ್ಷಕ್ಕೆ ಏರಿಕೆ : ಆರ್‌ಬಿಐ




ಮುಂಬೈ : ಯುಪಿಐ ಮೂಲಕ ನಡೆಸುವ ಸ್ವಯಂ ಚಾಲಿತ ಪಾವತಿಗಳ ಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೂ. 1 ಲಕ್ಷಕ್ಕೆ ಹೆಚ್ಚಿಸಿದೆ.

ಮ್ಯಾಚುಪಲ್ ಫಂಡ್‌ಗಳಿಗೆ ಚಂದಾದಾರಿಕೆ, ವಿಮಾ ಕಂಪನಿಗಳ ಪಾವತಿ ಮತ್ತು ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳಿಗಾಗಿ ಪ್ರತಿ ವಹಿವಾಟಿಗೆ ರೂ.15 ಸಾವಿರದಿಂದ ರೂ. 1 ಲಕ್ಷಕ್ಕೆ ಮಿತಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತದಾಸ್ ಅವರು ಡಿಸೆಂಬರ್ ದ್ವೈಮಾಸಿಕ ಹಣಕಾಸು ನೀತಿಯನ್ನು ಅನಾವರಣಗೊಳಿಸುವ ವೇಳೆ ಈ ಬಗ್ಗೆ ಘೋಷಿಸಿದ್ದರು.

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷರಾಗಿ ವಿ. ರಾಜು ಆಯ್ಕೆ



ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಮುಖಂಡರಾದ ವಿ. ರಾಜುರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಆರ್‌ಬಿ 2023 ರಲ್ಲಿ ತೆಗೆದುಕೊಂಡ 5 ಪ್ರಮುಖ ನಿರ್ಧಾರಗಳು

ಭಾರತೀಯ ರಿಸರ್ವ್ ಬ್ಯಾಂಕ್ 2023 ರಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದರಲ್ಲಿ 2,000 ರೂ. ನೋಟುಗಳ ಹಿಂಪಡೆಯುವಿಕೆ, ಗಡಿಯಾಚೆಗಿನ ಪಾವತಿಗಳಿಗೆ ಮಾರ್ಗಸೂಚಿಗಳು ಸೇರಿದಂತೆ ಹಲವು ಪ್ರಮುಖ ಅಂಶಗಳು ಸೇರಿವೆ. ಈ ವರ್ಷ ಆರ್‌ಬಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು, ಅವು ಭಾರತದ ಆರ್ಥಿಕತೆಯ ಮೇಲೆ ಹೇಗೆ ಪರಿಣಾಮ ಬೀರಿವೆ ಮತ್ತು ಅವು ಯಾವ ಬದಲಾವಣೆಗಳನ್ನು ತಂದವು ಎಂಬುದರ ವಿವರ ಇಲ್ಲಿದೆ.

1. ರೂ.2,000 ನೋಟುಗಳ ಹಿಂಪಡೆಯುವಿಕೆ

2,000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿ ಈ ವರ್ಷ ಮೇ 19ರಂದು ಪ್ರಕಟಿಸಿತ್ತು. ಈ ನೋಟುಗಳನ್ನು ಬದಲಾಯಿಸಿಕೊಳ್ಳಲು ಆರಂಭದಲ್ಲಿ ಸೆಪ್ಟೆಂಬರ್ 30ರವರೆಗೆ ಗಡುವು ನೀಡಲಾಗಿತ್ತು. ನಂತರ ಅದನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಯಿತು. ಗಡುವು ಮುಗಿದರೂ ಪ್ರಾದೇಶಿಕ ಕಚೇರಿಗಳಲ್ಲಿ ಇವುಗಳನ್ನು ಬದಲಾಯಿಸಲು ಆರ್‌ಬಿ ಇನ್ನೂ ಅವಕಾಶ ನೀಡುತ್ತಿದೆ. ಈಗಾಗಲೇ ಶೇ.96ರಷ್ಟು ನೋಟುಗಳು ವಾಪಸ್ ಬಂದಿವೆ ಎಂದು ಆರ್‌ಬಿ ತಿಳಿಸಿದೆ.

2. ಗ್ರಾಹಕ ಸಾಲಗಳ ಹೆಚ್ಚಿದ ರಿಸ್ಕ್‌ವೇಯ್ಜೆ

ಗ್ರಾಹಕ ಕ್ರೆಡಿಟ್ ಮತ್ತು ಬ್ಯಾಂಕ್ ಕ್ರೆಡಿಟ್‌ಗೆ ಸಂಬಂಧಿಸಿದ ರಿಸ್ಕ್‌ವೇಯ್ಜೆ ಅನ್ನು ಬ್ಯಾಂಕ್‌ಗಳು ಮತ್ತು ಎನ್‌ಬಿಎಫ್‌ಸಿಗಳಿಗೆ ಹೆಚ್ಚುವರಿ ಶೇ.25 ಪಾಯಿಂಟ್‌ಗಳನ್ನು ಹೆಚ್ಚಿಸಿದೆ. ಸಾಲದ ಮಾನ್ಯತೆಯ ಮೇಲಿನ ರಿಸ್ಕ್‌ವೇಯ್ಜೆ ಶೇ.125ಕ್ಕೆ ಹೆಚ್ಚಿಸಬೇಕೆಂದು ಅದು ಆದೇಶಿಸಿತು. ಮೊದಲು ಇದು ಶೇ.100ರಷ್ಟು ಇತ್ತು. ಈ ನಿಯಮಾವಳಿಗಳು ತಕ್ಷಣವೇ ಜಾರಿಗೆ ಬರಲಿದ್ದು, ಮುಂದಿನ ವರ್ಷದ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಬ್ಯಾಂಕ್‌ಗಳು ಇದನ್ನು ಪಾಲಿಸಬೇಕು ಎಂದು ಸ್ಪಷ್ಟಪಡಿಸಿದೆ. ಗೃಹ ಸಾಲ, ಶಿಕ್ಷಣ ಸಾಲ, ವಾಹನ ಸಾಲ, ಚಿನ್ನ ಮತ್ತು ಚಿನ್ನಾಭರಣಗಳ ಮೇಲಿನ ಸಾಲಗಳಂತಹ ವರ್ಗಗಳು ಆರ್‌ಬಿ ಕ್ರಮದಿಂದ ಪರಿಣಾಮ ಬೀರುವುದಿಲ್ಲ.

3. FinTechs ಗಳಿಗೆ ಕ್ರಾಸ್ ಬಾರ್ಡರ್ ಪೇಮೆಂಟ್ ಮಾರ್ಗಸೂಚಿಗಳು

ಪೇಮೆಂಟ್ ಅಗ್ರಿಗೇಟರ್ ಕ್ರಾಸ್-ಬಾರ್ಡರ್ (PA-CB) ಪರವಾನಗಿಗಳಿಗೆ RBI ಹೊಸ ನಿಯಮಗಳನ್ನು ಹೊರಡಿಸಿದೆ. ಗಡಿಯಾಚೆಗಿನ ಪಾವತಿ ಸೇವೆಗಳನ್ನು ಒದಗಿಸುವ ಸಂಸ್ಥೆಗಳಿಗೆ ಇವು ಅನ್ವಯವಾಗುತ್ತವೆ. ಅರ್ಜಿದಾರರು ಆಮದು, ರಫ್ತು ಅಥವಾ ಎರಡಕ್ಕೂ ಪಾವತಿಗಳನ್ನು ಸುಲಭಗೊಳಿಸಲು ಆಯ್ಕೆ ಮಾಡಬಹುದು. ಇದರಲ್ಲಿ ಒಂದು ಪ್ರಮುಖ ಷರತ್ತು ಏನೆಂದರೆ, ಎಲ್ಲ ಬ್ಯಾಂಕೇತರ PA-CBಗಳು ಅಧಿಕಾರಕ್ಕಾಗಿ ಅರ್ಜಿ ಸಲ್ಲಿಸುವ ಮೊದಲು ಫೈನಾನ್ಸಿಯಲ್ ಇಂಟೆಲಿಜೆನ್ಸ್ ಯುನಿಟ್-ಇಂಡಿಯಾ (FIU-IND) ನಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಬೇಕು. ಅಲ್ಲದೆ ಅರ್ಜಿದಾರರು ಕನಿಷ್ಠ 15 ಕೋಟಿ ರೂ. ನಿವ್ವಳ ಮೌಲ್ಯ ಹೊಂದಿರಬೇಕು. ಮತ್ತು 2026ರ ಮಾರ್ಚ್ 31ರ ವೇಳೆಗೆ ಇದನ್ನು 25 ಕೋಟಿ ರೂ. ಗೆ ಹೆಚ್ಚಿಸಬೇಕು.

ನಿಯಮಗಳ ಪ್ರಕಾರ, ಆನ್‌ಲೈನ್ ಮೋಡ್‌ನಲ್ಲಿ ದೇಶೀಯ ವಹಿವಾಟು ಪ್ರಕ್ರಿಯೆಗೆ ಅನುಕೂಲವಾಗುವ ಎಲ್ಲಾ ಪಾವತಿ ಅಗ್ರಿಗೇಟರ್‌ಗಳು (ಪಿಎಗಳು) ಸುತ್ತೋಲೆಗಳಿಗೆ ಒಳಪಟ್ಟಿರುತ್ತವೆ. ಗಡಿಯಾಚೆಗಿನ ಪಾವತಿ ವಹಿವಾಟುಗಳನ್ನು ಸುಗಮಗೊಳಿಸುವ ಘಟಕಗಳನ್ನು ನೇರವಾಗಿ ನಿಯಂತ್ರಿಸಲು ಕೇಂದ್ರ ಬ್ಯಾಂಕ್ ಮಾರ್ಗಸೂಚಿಗಳನ್ನು ನೀಡಿದೆ. ಗಡಿಯಾಚೆಗಿನ ಪಾವತಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ RBI ತಾತ್ಕಾಲಿಕ ಸುತ್ತೋಲೆಗಳ ಮೂಲಕ ಗಡಿಯಾಚೆಗಿನ ಪಾವತಿಗಳನ್ನು ನಿಯಂತ್ರಿಸುತ್ತಿತ್ತು.

4. ಕ್ರೆಡಿಟ್-ಪ್ರವೇಶವನ್ನು ಸುಲಭಗೊಳಿಸಲು ಕ್ರೆಡಿಟ್ ಪ್ಲಾಟ್‌ಫಾರ್ಮ್

2023ರ ಆಗಸ್ಟ್ 17 ರಂದು ಭಾರತೀಯ ರಿಸರ್ವ್ ಬ್ಯಾಂಕ್ 'ಪಬ್ಲಿಕ್ ಟೆಕ್ ಪ್ಲಾಟ್‌ಫಾರ್ಮ್ ಫಾರ್ ಫಿಕ್ಷನ್‌ಲೆಸ್ ಕ್ರೆಡಿಟ್' ರೂಪದಲ್ಲಿ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಿತು. ಇದು ಕ್ರೆಡಿಟ್ ಅಥವಾ ಸಾಲಗಳ ಪ್ರವೇಶವನ್ನು ವೇಗಗೊಳಿಸಲು ಮತ್ತು ಸಾಲದಾತರಿಗೆ ಡಿಜಿಟಲ್ ಮಾಹಿತಿಯನ್ನು ಒದಗಿಸಲು ಪ್ರಯತ್ನಿಸಿತು. ಆಗಸ್ಟ್ 17 ರಿಂದ ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಗುಜರಾತ್ (ಹೈನುಗಾರರಿಗೆ) ರಾಜ್ಯಗಳಿಗೂ ಪ್ರಾಯೋಗಿಕ ಯೋಜನೆಯನ್ನು ವಿಸ್ತರಿಸಲಾಗಿದೆ. ಆಗಸ್ಟ್ 14 ರಂದು ವಿತ್ತೀಯ ನೀತಿ ಸಮಿತಿ (MPC) ಸಭೆಯ ಮುಕ್ತಾಯದ ನಂತರ ಕೇಂದ್ರ ಬ್ಯಾಂಕಿಂಗ್ ನಿಯಂತ್ರಕವು ಅಭಿವೃದ್ಧಿ ಮತ್ತು ನಿಯಂತ್ರಕ ನೀತಿಗಳನ್ನು ವಿವರಿಸಿದಾಗ ಈ ಘೋಷಣೆ ಮಾಡಲಾಯಿತು.

ಈ ವೇದಿಕೆಯು ಸಾಲಗಳ ತ್ವರಿತ ವಿತರಣೆಯನ್ನು ಸುಗಮಗೊಳಿಸುತ್ತದೆ. ಸಾರ್ವಜನಿಕ ಟೆಕ್ ಪ್ಲಾಟ್‌ಫಾರ್ಮ್ ಆಧಾರ್ ಇ-ಕೆವೈಸಿ, ಪ್ಯಾನ್ ಪರಿಶೀಲನೆ, ಆಧಾರ್ ಇ-ಸಹಿ ಮಾಡುವಿಕೆ, ಖಾತೆಯ ಒಟ್ಟುಗೂಡಿಸುವಿಕೆ, ಮನೆ/ಆಸ್ತಿ ಹುಡುಕಾಟ ಡೇಟಾ ಮುಂತಾದ ಸೇವೆಗಳೊಂದಿಗೆ ಏಕೀಕರಣವನ್ನು ಸುಗಮಗೊಳಿಸುತ್ತದೆ. ಬ್ಯಾಂಕ್‌ಗಳಲ್ಲಿನ ವಿವಿಧ ಪ್ರಕ್ರಿಯೆಗಳನ್ನು ಸ್ವಯಂಚಾಲಿತಗೊಳಿಸುವ ಮೂಲಕ ಮತ್ತು ಸೇವಾ ಪೂರೈಕೆದಾರರೊಂದಿಗೆ ತಮ್ಮ ವ್ಯವಸ್ಥೆಗಳನ್ನು ಸಂಯೋಜಿಸುವ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲಗಳನ್ನು ಸುಲಭಗೊಳಿಸಲು RBI ಈ ಯೋಜನೆಯನ್ನು ವಿನ್ಯಾಸಗೊಳಿಸಿದೆ.

5. 2023 ರಲ್ಲಿ ವಿತ್ತೀಯ ನೀತಿ ನಿರ್ಧಾರಗಳು

RBI 2022ರ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 265 ಬೇಸಿಸ್ ಪಾಯಿಂಟ್ಸ್ ರೆಪೋ ರೇಟ್ ಹೆಚ್ಚಿಸಿತ್ತು. 2022-23ರ ಹಣಕಾಸು ವರ್ಷದಲ್ಲಿ 290 ಬೇಸಿಸ್ ಪಾಯಿಂಟ್ಸ್ ರೆಪೋ ರೇಟ್ ಹೆಚ್ಚಿಸಿದೆ. ಆದರೆ 2023 ರಲ್ಲಿ ಕೇವಲ 25 ಬೇಸಿಸ್ ಪಾಯಿಂಟ್ಸ್ ರೆಪೋ ದರಗಳನ್ನು ಹೆಚ್ಚಿಸಿದೆ. 2023ರ ಫೆಬ್ರವರಿಯಿಂದ ಸತತ ಐದು ಬಾರಿ ರೆಪೋ ದರವನ್ನು ಬದಲಾಯಿಸದೆ ಶೇ.6.5 ರಲ್ಲೇ ಮುಂದುವರಿಸಿದೆ. ರೆಪೋ ದರದ ಜೊತೆಗೆ, IRBI ಯುಪಿಐ, ಬ್ಯಾಂಕ್ ಲಿಕ್ವಿಡಿಟಿ, ಫರ್ಷಣೆ ರಹಿತ ಕ್ರೆಡಿಟ್, MSMEಗಳು ಇತ್ಯಾದಿಗಳ ಮೇಲೆ ಪ್ರತಿ ನೀತಿ ಸಭೆಯಲ್ಲಿ ಪ್ರಮುಖ ಘೋಷಣೆ ಮಾಡುತ್ತದೆ.

» ನಿಮ್ಮ ಪ್ರಶ್ನೆ ನಮ್ಮ ಉತ್ತರ

**ನಿಮ್ಮ ಪ್ರಶ್ನೆ
ನಮ್ಮ ಉತ್ತರ**

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕಿನ ಒಬ್ಬ 70ವರ್ಷ ವಯಸ್ಸಿನ ಸದಸ್ಯರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರ ಆರ್ಥಿಕ ಸ್ಥಿತಿ ಉತ್ತಮವಾಗಿದ್ದು ಅವರ ಆದಾಯ ಮತ್ತು ಸಾಲ ಮರುಪಾವತಿ ಸಾಮರ್ಥ್ಯ ಚೆನ್ನಾಗಿದೆ. ವಾಣಿಜ್ಯ ಬ್ಯಾಂಕುಗಳು 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಸಾಲ ನೀಡುತ್ತಿಲ್ಲವೆಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ

ಬ್ಯಾಂಕುಗಳು ಹಿರಿಯ ನಾಗರಿಕರಿಗೆ ಸಾಲ ಕೊಡುವುದಕ್ಕೆ ರಿಜರ್ವ್ ಬ್ಯಾಂಕಿನ ನಿರ್ಬಂಧ ಇದೆಯೇ ಎಂಬುದನ್ನು ತಿಳಿಸಿ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಉತ್ತರಕನ್ನಡ ಜಿಲ್ಲೆ.

ಉತ್ತರ : ಹಿರಿಯ ನಾಗರಿಕರಿಗೆ ಸಾಲ ನಿಷೇಧಿಸುವ ಮಾರ್ಗಸೂಚಿ ರಿಜರ್ವ್ ಬ್ಯಾಂಕಿನಿಂದ ಜಾರಿಯಾಗಿಲ್ಲ. ಹಿರಿಯ ನಾಗರಿಕರ ಸಾಲ ಮರು ಪಾವತಿ ಸಾಮರ್ಥ್ಯ ಮತ್ತು ಇತರ ಅಪಾಯಗಳನ್ನು ಪರಿಗಣಿಸಿ ಬ್ಯಾಂಕುಗಳು ತಮ್ಮ ನೀತಿಯನ್ನು ತಯಾರಿಸಬೇಕು. ಸಾಮಾನ್ಯವಾಗಿ, ಬ್ಯಾಂಕುಗಳು ಅವರ ಹಾಲಿ ಉದ್ಯೋಗಕ್ಕೆ, ಪಿಂಚಣಿ ಮೇಲೆ ಸಾಲ ಮತ್ತು ಹಿಮ್ಮುಖ ಅಡಮಾನ ಸಾಲಗಳನ್ನು ಹಿರಿಯ ನಾಗರಿಕರಿಗೆ ನೀಡುತ್ತವೆ.

ಗೃಹ ಸಾಲದ ಮೇಲೆ ಕಡಿಮೆ ಬಡ್ಡಿ ದರ ಕಡಿಮೆ ಮಾಡಿಕೊಳ್ಳಲು ನೀವು ಹೀಗೆ ಮಾಡಬಹುದು

ಮುಂಬೈ: ಡಿಸೆಂಬರ್ 8 ರಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಪರಾಮರ್ಶೆಯಲ್ಲಿ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿದೆ. ಹೀಗಾಗಿ, ಗೃಹ, ವಾಹನ ಸೇರಿ ಬಹುತೇಕ ಸಾಲಗಳ ಬಡ್ಡಿ ದರವು ಮೊದಲಿನಂತೆಯೇ ಮುಂದುವರಿದಿದೆ.

ಇತರ ಬ್ಯಾಂಕ್‌ಗಳಿಗೆ ಆರ್‌ಬಿಐ ನೀಡುವ ಸಾಲ ಮೇಲೆ ಬಡ್ಡಿ ದರವೇ ರೆಪೋ ದರವಾಗಿದೆ. ರೆಪೋ ದರ ಯಥಾಸ್ಥಿತಿಯಲ್ಲಿ ಮುಂದುವರಿದ ಪರಿಣಾಮ ಗ್ರಾಹಕರು ಪಡೆದುಕೊಂಡ ಬಹುತೇಕ ಸಾಲಗಳ ಮೇಲೆ ಬಡ್ಡಿ ದರ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ರೆಪೋ ದರ ಕಡಿಮೆಯಾಗಿ ತಮ್ಮ ಸಾಲದ ಬಡ್ಡಿ ಕಡಿಮೆಯಾಗುವ ಮೂಲಕ ಮಾಸಿಕ ಕಂತಿನ ಮೊತ್ತ (ಇಎಂಐ) ಕಡಿಮೆ ಆಗಬಹುದು ಎಂಬ ಗ್ರಾಹಕರ ನಿರೀಕ್ಷೆ ಹುಸಿಯಾಗಿದೆ.

ಅಕ್ಟೋಬರ್ 2019 ರಿಂದ, ಬ್ಯಾಂಕ್‌ಗಳು ನೀಡುವ ಎಲ್ಲಾ ಫ್ಲೋಟಿಂಗ್ ದರದ ಸಾಲಗಳನ್ನು (floating rate loans) ಬಾಹ್ಯ ಮಾನದಂಡ ಆಧಾರಿತ ಸಾಲ ದರಕ್ಕೆ (EBLR) ಲಿಂಕ್ ಮಾಡಲಾಗಿದೆ, ಇದು ಚಿಲ್ಲರೆ ಸಾಲಗಳ ಸಂದರ್ಭದಲ್ಲಿ ವಿಧಿಸಲಾಗುವ ರೆಪೋ ದರವಾಗಿದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆಯಾದರೆ, ಅಂದರೆ ರೆಪೋ ಬಡ್ಡಿ ದರದಲ್ಲಿ ಏರಿಕೆ ಅಥವಾ ಕಡಿತವಾದರೆ ಅದನ್ನು ಸಾಲಗಾರರಿಗೆ ವರ್ಗಾಯಿಸಲಾಗುತ್ತದೆ.

ಮೇ 2022 ಮತ್ತು ಫೆಬ್ರವರಿ 2023ರ ನಡುವೆ ಆರ್‌ಬಿಐ ರೆಪೋ ದರವನ್ನು 250 ಅಂಕಗಳಷ್ಟು ಏರಿಸಿ ಶೇಕಡಾ 6.5ಕ್ಕೆ ಹೆಚ್ಚಿಸಿದೆ. ಇದರಿಂದಾಗಿ, ಗೃಹ ಸಾಲದ ದರಗಳು ಏರಿಕೆಯಾಗಿ ಸಾಲಗಾರರ ಹೊರೆಯನ್ನು ಹೆಚ್ಚಿಸಿವೆ. ಪ್ರಸ್ತುತ, ಅನೇಕ

ಬ್ಯಾಂಕುಗಳು 8.4 ರಿಂದ 11 ಪ್ರತಿಶತ ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲಿ ಗೃಹ ಸಾಲಗಳನ್ನು ನೀಡುತ್ತಿವೆ.

ಈಗ ರೆಪೋ ದರ ಯಥಾಸ್ಥಿತಿಯಲ್ಲಿ ಮುಂದುವರಿದಿದ್ದರೂ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ನೀವು ಕಡಿಮೆ ಮಾಡಿಕೊಳ್ಳಲು ಒಂದಿಷ್ಟು ಅವಕಾಶವಿದೆ. ಬಡ್ಡಿ ದರದಲ್ಲಿ ಕಡಿತಕ್ಕಾಗಿ ನಿಮ್ಮ ಬ್ಯಾಂಕ್ ಅನ್ನು ಸಂಪರ್ಕಿಸಿ ಎಂದು ಪರಿಣತರು ಸಲಹೆ ನೀಡುತ್ತಾರೆ.

ಗೃಹ ಸಾಲ ಪಡೆದುಕೊಂಡವರು ತಮ್ಮ ಅಸ್ತಿತ್ವದಲ್ಲಿರುವ ಬಡ್ಡಿ ದರ ಹಾಗೂ ಹೊಸದಾಗಿ ಗೃಹ ಸಾಲಗಾರರಿಗೆ ನೀಡುತ್ತಿರುವ ಬಡ್ಡಿ ದರದ ನಡುವೆ ವ್ಯತ್ಯಾಸವಿದೆಯೇ ಎಂಬುದನ್ನು ಗಮನಿಸಬೇಕು. ಹೊಸದಾಗಿ ಗೃಹ ಸಾಲ ನೀಡುವವರಿಗೆ ಬಡ್ಡಿ ದರ ಕಡಿಮೆ ವಿಧಿಸಲಾಗುತ್ತಿದ್ದರೆ ನೀವೂ ಕೂಡ ನಿಮ್ಮ ಸಾಲದ ಬಡ್ಡಿ ದರ ಕಡಿತಗೊಳಿಸಲು ವಿನಂತಿಸಬಹುದು ಎಂದು ಅವರು ವಿವರಿಸುತ್ತಾರೆ.

ಈ ಕುರಿತು ನೀವು ಇಮೇಲ್ ವಿನಂತಿಯನ್ನು ಕಳುಹಿಸಬೇಕು. ಬ್ಯಾಂಕ್‌ಗೆ ಮರುಪಾವತಿ / ಪರಿವರ್ತನೆ ಶುಲ್ಕವನ್ನು ಪಾವತಿಸಬೇಕು. ಈ ಶುಲ್ಕವು ಬಾಕಿ ಇರುವ ಸಾಲದ ಮೊತ್ತದ 0.25 ರಿಂದ 0.50 ಪ್ರತಿಶತದವರೆಗೆ ಇರುತ್ತದೆ. ಪರಿವರ್ತನೆ ಶುಲ್ಕ ಪಾವತಿ ಮತ್ತು ಬಡ್ಡಿ ದರ ಕಡಿತದಿಂದಾಗುವ ಉಳಿತಾಯ— ಈ ಎರಡನ್ನೂ ಲೆಕ್ಕಾಚಾರ ಹಾಕಿದ ನಂತರ ನೀವು ಮುಂದಿನ ಕ್ರಮ ಕೈಗೊಳ್ಳಬೇಕು. ಈ ಮೂಲಕ ಗೃಹ ಸಾಲದ ಇಎಂಐ ಪಾವತಿ ಮೊತ್ತದಲ್ಲಿ ಉಳಿತಾಯ ಮಾಡಬಹುದು.

ನವೆಂಬರ್‌ವರೆಗೆ ರೂ. 10.64 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹ, ರೂ. 2.03 ಲಕ್ಷ ಕೋಟಿ ತೆರಿಗೆ ಮರುಪಾವತಿ

ನವದೆಹಲಿ : 2023-24ನೇ ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ ಒಟ್ಟು 10.64 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹವಾಗಿದೆ. ಈ ಏಪ್ರಿಲ್‌ನಿಂದ ನವೆಂಬರ್ 2023ರ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹದಲ್ಲಿ ಶೇ. 23.4ರಷ್ಟು ಏರಿಕೆ ದಾಖಲಾಗಿದೆ.

ನೇರ ತೆರಿಗೆ ಸಂಗ್ರಹದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿರುವ ಹಣಕಾಸು ಸಚಿವಾಲಯವು ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ ನೇರ ತೆರಿಗೆ ಸಂಗ್ರಹವು ಬಜೆಟ್ ಅಂದಾಜಿನ ಶೇ. 58.34ರಷ್ಟಿದೆ ಎಂದು ಹೇಳಿದೆ. ಇದು ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 23.4ರಷ್ಟು ಹೆಚ್ಚು ಎಂದು ವಿವರ ನೀಡಿದೆ. ದತ್ತಾಂಶದ ಪ್ರಕಾರ ಮರುಪಾವತಿಗೂ ಮುನ್ನ ಏಪ್ರಿಲ್‌ನಿಂದ ನವೆಂಬರ್ ಅವಧಿಯಲ್ಲಿ ಒಟ್ಟು 12.67 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗಿದೆ. ಈ ಮೂಲಕ ಮರುಪಾವತಿಗೂ ಮೊದಲಿನ ನೇರ ತೆರಿಗೆ ಸಂಗ್ರಹದಲ್ಲಿ ಶೇ. 17.7ರಷ್ಟು ಏರಿಕೆ ದಾಖಲಾಗಿದೆ. ಏಪ್ರಿಲ್‌ನಿಂದ ನವೆಂಬರ್ ಅವಧಿಯಲ್ಲಿ ಒಟ್ಟು 2.03 ಲಕ್ಷ ಕೋಟಿ ರೂ. ಹಣವನ್ನು ಜನರಿಗೆ ಮರುಪಾವತಿ ಮಾಡಲಾಗಿದೆ. ಆರಂಭಿಕ ಹಂತದಲ್ಲಿ ಮರುಪಾವತಿಯನ್ನು ಸಾಧ್ಯವಾಗದ ಸಂದರ್ಭಗಳಲ್ಲಿ ಮರುಪಾವತಿಗೆ ವಿಶೇಷ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಬ್ಯಾಂಕ್ ಖಾತೆಗಳಿಗೆ ಹಣವನ್ನು ಮರುಪಾವತಿ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಕರ್ನಾಟಕ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಎಂದು ಹೆಸರು ಬಳಸುತ್ತಿರುವುದನ್ನು ಪ್ರಶ್ನಿಸಿ ಕೇರಳ ಸಾರಿಗೆ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್‌ಆರ್‌ಟಿಸಿ ಹೆಸರು ಬಳಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದೆ.
- ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಸಮೀಪದ ಮುಸ್ತಿಕೊಪ್ಪದ 68 ವರ್ಷದ ಡಾ. ಜಿ.ಬಿ.ಬಿದಿನಾಳ್ ವೃತ್ತಿಯಲ್ಲಿ ಸರ್ಜನ್ ಆಗಿ ಜನರಿಗೆ ಸೇವೆ ಒದಗಿಸುತ್ತಾ, ಪ್ರತಿ ದಿನ ತಮ್ಮ ಹೊಲದಲ್ಲಿಯೂ ಕೆಲಸ ಮಾಡುತ್ತಾರೆ.
- ಸಾಂಪ್ರದಾಯಿಕ ಕರಕುಶಲತೆಯು ಭೌಗೋಳಿಕ ಸೂಚಕ ಟ್ಯಾಗ್ ಪಡೆದುಕೊಂಡಿರುವ ಚನ್ನಪಟ್ಟಣದಲ್ಲಿ ತಯಾರಾಗುವ ಆಟಕೆಗಳು ಈಗ ಅಫ್ಫಾನಿಸ್ತಾನದಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಭಾಗವಾಗಿವೆ. ಸೌಹಾರ್ದ ಸೂಚಕವಾಗಿ ಈ ಆಟಕೆಗಳನ್ನು ಅಫ್ಫಾನಿಸ್ತಾನಕ್ಕೆ ಕಳುಹಿಸಲಾಗಿತ್ತು.
- ಗುಜರಾತ್‌ನಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯ ನಡುವೆ ಮಕ್ಕಳ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಏರಿಕೆಯಾಗಿದೆ ಮತ್ತು ತಾಯಂದಿರ

- ಆರೋಗ್ಯದ ಮೇಲೂ ಪರಿಣಾಮ ಬೀರಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಒದಗಿಸಿದ ಅಂಕಿಅಂಶಗಳಿಂದ ಬಹಿರಂಗವಾಗಿದೆ.
- ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹತ್ತಾರು ಯೋಜನೆಗಳನ್ನು ಕೈಗೊಂಡಿರುವ ಸಂಚಾರ ಪೊಲೀಸರು, ಅಡ್ಡಾದಿಡ್ಡಿ ಚಾಲನೆ, ಸಿಗ್ನಲ್ ಜಂಪ್ ಮಾಡಿ ಸಂಚಾರ ನಿಯಮ ಉಲ್ಲಂಘಿಸುವ ಟೆಕ್ನಿಕ್‌ಗಳ ಕುರಿತು ಅವರ ಕಂಪನಿಗೆ ಮಾಹಿತಿ ನೀಡುತ್ತಿದ್ದಾರೆ.
- ಮಣಭಾರದ ಶಾಲಾ ಬ್ಯಾಗ್ ತೂಕವನ್ನು ವೈಜ್ಞಾನಿಕವಾಗಿ ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಕ್ರಮ ಕೈಗೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವನ್ನು ಎರಡು ಭಾಗವಾಗಿಸಿ ಮುದ್ರಿಸಿ ನೀಡಲಿದೆ.
- ಲಿಬಿಯಾದಲ್ಲಿ ಸಂಭವಿಸಿದ ಹಡಗು ದುರಂತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 61 ವಲಸಿಗರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಲಿಬಿಯಾದ ಅಂತರರಾಷ್ಟ್ರೀಯ ವಲಸೆ ಸಂಸ್ಥೆ ತಿಳಿಸಿದೆ.

ಹಿ ದು ಗ ರ ಅ ನಿ ಸಿ ಕೆ . . .



ಆರ್‌ಬಿಎನ್ ವಿಫಲತೆ : ಆರ್‌ಬಿಎನ್ ಏರುತ್ತಿರುವ ಹಣದುಬ್ಬರವನ್ನು ಶೇ.4ಕ್ಕೇ ಇಳಿಸುವ ಪ್ರಯತ್ನದ ಭಾಗವಾಗಿ ರೆಪೋ ದರವನ್ನು 2022ರಿಂದಲೂ ಶೇ.6.5ರಲ್ಲೇ ಉಳಿಸಿಕೊಳ್ಳುತ್ತಾ ಬಂದಿದೆ. ಈಗ 2023 ಮುಗಿಯುತ್ತಾ ಬಂದಿದ್ದರೂ ಮತ್ತೆ ಸತತ ಐದನೇ ಬಾರಿಯೂ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಈಗ 2024ರ ಹಣಕಾಸು ವರ್ಷಕ್ಕೆ ಹಣದುಬ್ಬರ ಶೇ.5.4ಕ್ಕೆ ಏರಿಲಿದೆ ಎಂದು ಆರ್‌ಬಿಎನ್ ಅಂದಾಜು ಮಾಡಿದೆ. ಇದರರ್ಥ ಆರ್‌ಬಿಎನ್ ಸತತವಾಗಿ ವಿಫಲವಾಗುತ್ತಲೇ ಬಂದಿದೆ ಎಂದಾಗುತ್ತದೆ. ► **ರಾಘವೇಂದ್ರರಾವ್ ಪಿ.ಕೆ., ಬೆಂಗಳೂರು**

ಗುಜರಾತ್ ಮಾಡಲ್ : ಕಳೆದ ನವೆಂಬರ್ ತಿಂಗಳ ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ಎಂದಿನಂತೆ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗುಜರಾತ್, ತಮಿಳುನಾಡು, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳಿಗಿಂತಲೂ ಹೆಚ್ಚಿನ ತೆರಿಗೆಯನ್ನು ನಮ್ಮ ರಾಜ್ಯ ಸಂಗ್ರಹಿಸಿ ಮುನ್ನಡೆ ಕಾಯ್ದುಕೊಂಡಿದೆ. ದೇಶಕ್ಕೆ ಗುಜರಾತ್ ಮಾಡಲ್ ಎಂದು ಭಾಷಣ ಮಾಡುವವರು ಗಮನಿಸಲಿ.

► **ಆರ್. ಬಾಲಸುಬ್ರಮಣ್ಯ, ಶಿವಮೊಗ್ಗ**

ಸಂಪಾದಕರು :
ಪುಂಡಲೀಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore – 560027.